



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

|                          |   |                    |
|--------------------------|---|--------------------|
| ಭಾಗ - ೪ ಎ<br>Part - IV A | ಬೆಂಗಳೂರು, ಬುಧವಾರ, ೨೧, ಸೆಪ್ಟೆಂಬರ್, ೨೦೨೨(ಭಾದ್ರಪದ, ೩೦, ಶಕವರ್ಷ, ೧೯೪೪)<br>BENGALURU, WEDNESDAY, 21, SEPTEMBER, 2022(BHADRAPADA, 30, SHAKAVARSHA, 1944) | ನಂ. ೪೭೨<br>No. 472 |
|--------------------------|---|--------------------|

## ಕರ್ನಾಟಕ ಸರ್ಕಾರ

ಸಂಖ್ಯೆ:ಆಇ 5 ಪಿಇಎಸ್ 2022

ಕರ್ನಾಟಕ ಸರ್ಕಾರ ಸಚಿವಾಲಯ  
ವಿಧಾನ ಸೌಧ,  
ಬೆಂಗಳೂರು, ದಿನಾಂಕ:20ನೇ ಸೆಪ್ಟೆಂಬರ್ 2022.

## ಅಧಿಸೂಚನೆ-I

ಕರ್ನಾಟಕ ಅಬಕಾರಿ ಅಧಿನಿಯಮ, 1965 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 21) ರ 71ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಲು ಉದ್ದೇಶಿಸಿರುವ, ಕರ್ನಾಟಕ ಅಬಕಾರಿ (ಬಿಯರ್‌ನ ಚಿಲ್ಲರೆ ಮಾರಾಟ ಹಕ್ಕಿನ ಗುತ್ತಿಗೆ) ನಿಯಮಗಳು, 1976 ಅನ್ನು ಮತ್ತಷ್ಟು ತಿದ್ದುಪಡಿ ಮಾಡಲು, ಈ ಮುಂದಿನ ನಿಯಮಗಳ ಕರಡನ್ನು, ಸದರಿ ಪ್ರಕರಣದ (1) ನೇ ಉಪ-ಪ್ರಕರಣದ ಮೂಲಕ ಅಗತ್ಯಪಡಿಸಿರುವಂತೆ ಇದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಿದೆ ಮತ್ತು ಅದು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಣೆಯಾದ ದಿನಾಂಕದಿಂದ ಹದಿನೈದು ದಿನಗಳ ತರುವಾಯ ಸದರಿ ಕರಡನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ತಿಳಿವಳಿಕೆ ನೀಡಲಾಗಿದೆ.

ಮೇಲೆ ನಿರ್ದಿಷ್ಟಪಡಿಸಿದ ಅವಧಿಯ ಮುಕ್ತಾಯಕ್ಕೆ ಮುಂಚೆ, ಸದರಿ ಕರಡಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಯಾವುದೇ ವ್ಯಕ್ತಿಯಿಂದ ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆ ಅಥವಾ ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ, ವಿಧಾನ ಸೌಧ, ಬೆಂಗಳೂರು-01 ಇವರಿಗೆ ಕಳುಹಿಸಬಹುದು.

## ಕರಡು ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ.- (1) ಈ ನಿಯಮಗಳನ್ನು ಕರ್ನಾಟಕ ಅಬಕಾರಿ (ಬಿಯರ್‌ನ ಚಿಲ್ಲರೆ ಮಾರಾಟ ಹಕ್ಕಿನ ಗುತ್ತಿಗೆ) (ತಿದ್ದುಪಡಿ) ನಿಯಮಗಳು, 2022 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು, ಕರ್ನಾಟಕ ರಾಜ್ಯಪತ್ರದಲ್ಲಿ ಅವುಗಳನ್ನು ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. 5ನೇ ನಿಯಮದ ತಿದ್ದುಪಡಿ.- ಕರ್ನಾಟಕ ಅಬಕಾರಿ (ಬಿಯರ್‌ನ ಚಿಲ್ಲರೆ ಮಾರಾಟ ಹಕ್ಕಿನ ಗುತ್ತಿಗೆ) ನಿಯಮಗಳು, 1976ರ 5ನೇ ನಿಯಮದ ಉಪ-ನಿಯಮ (1)ರಲ್ಲಿ, "ನಮೂನೆ ಸಿಎಲ್-9" ಎಂಬ ಪದ, ಅಕ್ಷರಗಳು ಮತ್ತು ಅಂಕಿಯ ತರುವಾಯ "ಅಥವಾ ನಮೂನೆ ಸಿಎಲ್-17 ಅಥವಾ ನಮೂನೆ ಸಿಎಲ್-18" ಎಂಬ ಪದಗಳು, ಅಕ್ಷರಗಳು ಮತ್ತು ಅಂಕಿಗಳನ್ನು ಸೇರಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ಮಂಜುಳಾ ನಟರಾಜ್)

ಸರ್ಕಾರದ ಅಧೀನ ಕಾರ್ಯದರ್ಶಿ,

ಆರ್ಥಿಕ ಇಲಾಖೆ (ಅಬಕಾರಿ).

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)